



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ A Part- IV A	ಬೆಂಗಳೂರು, ಶುಕ್ರವಾರ ,೧೫, ಮೇ , ೨೦೨೦ (ವೈಶಾಖ, ೨೫, ಶಕವರ್ಷ, ೧೯೪೨) Bengaluru, FRIDAY , 15, MAY, 2020(Vaishakha, 25, ShakaVarsha, 1942)	ನಂ. ೧೭೫ No. 175
-------------------------	--	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 11 ಸೇವನೆ 2020

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನಸೌಧ,  
ಬೆಂಗಳೂರು, ದಿನಾಂಕ:15.05.2020

## ಅಧಿಸೂಚನೆ

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 08.04.2020ರ ಅಧಿಸೂಚನೆ ಸಂಖ್ಯೆ: ಸಿಆಸುಇ 11 ಸೇವನೆ 2020ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕಡಡನ್ನು ಅಧಿಕೃತರಾಜ್ಯಪತ್ರದಲ್ಲಿ ಇದರ ಪ್ರಕಟಣೆಯ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ:08.04.2020ರ ಕರ್ನಾಟಕರಾಜ್ಯಪತ್ರದ ಭಾಗ IV-Aರಲ್ಲಿ ಕರ್ನಾಟಕರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ(ಎ) ಖಂಡವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;

ಸದರಿ ರಾಜ್ಯಪತ್ರವನ್ನು ದಿನಾಂಕ:08.04.2020ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;

ಮತ್ತು ಸದರಿ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ/ಸಲಹೆಯು ರಾಜ್ಯ ಸರ್ಕಾರದಲ್ಲಿ ಸ್ವೀಕೃತವಾಗಿಲ್ಲದಿರುವುದರಿಂದ;

ಈಗ ,ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ 'ಅಧಿನಿಯಮ, 14)ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-

### ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2020ಎಂದುಕರೆಯತಕ್ಕದ್ದು.

(2) ಈ ನಿಯಮಗಳು ದಿನಾಂಕ: 22.03.2012ರಿಂದ ಜಾರಿಗೆಬಂದಿವೆಯೆಂದು ಭಾವಿಸತಕ್ಕದ್ದು.

2. ನಿಯಮ 2ಕ್ಕೆ ತಿದ್ದುಪಡಿ:-ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012ರ (ಇದರಲ್ಲಿಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) 2ನೇ ನಿಯಮದಲ್ಲಿ,“ಎಂಟು ವರ್ಷಗಳ” ಎಂಬ ಪದಗಳ ಬದಲಿಗೆ “ಹತ್ತು ವರ್ಷಗಳ”ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ:- ಸದರಿ ನಿಯಮಗಳ ನಿಯಮ 3 ರಲ್ಲಿ ,-

(ಎ) ಉಪ ನಿಯಮ (1)ರಲ್ಲಿ,-

(i) “ಎಂಟು ವರ್ಷಗಳ” ಎಂಬ ಪದಗಳ ಬದಲಿಗೆ “ಹತ್ತು ವರ್ಷಗಳ”  
ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.

(ii) “ಒಂಭತ್ತು ವರ್ಷಗಳ” ಎಂಬ ಪದಗಳ ಬದಲಿಗೆ “ಹನ್ನೊಂದು ವರ್ಷಗಳ”  
ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.

(ಬಿ) ಉಪ ನಿಯಮ (2)ರಲ್ಲಿ, “ಎಂಟು ವರ್ಷಗಳ” ಎಂಬ ಪದಗಳ ಬದಲಿಗೆ  
“ಹತ್ತುವರ್ಷಗಳ” ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಚಂದ್ರಶೇಖರ್)

ಸರ್ಕಾರದ ಜಂಟಿ ಕಾರ್ಯದರ್ಶಿ  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  
(ಸೇವಾ ನಿಯಮಗಳು-1)

### **GOVERNMENT OF KARNATAKA**

No. DPAR 11 SCR 2020

Karnataka GovernmentSecretariat,  
VidhanaSoudha,  
Bengaluru, Dated: 15.05.2020.

### **NOTIFICATION**

Whereas the draft of the Karnataka Civil Services (Computer Literacy Test) Rules, 2012, was published as required by clause (a) of sub-section (2) of Section 3

read with Section 8 of the Karnataka State Civil Services Act, 1978 (Karnataka Act 14 of 1990) in Notification No. DPAR 11 SCR 2020 dated: 08.04.2020 in Part IV-A of the Karnataka Gazette Extraordinary dated: 08.04.2020 inviting objections and suggestions from all persons likely to be affected thereby within fifteen days from the date of publication of the draft in the Official Gazette.

Whereas, the said Gazette was made available to the public on 08.04.2020.

And whereas no objection / suggestion have been received by the State Government.

Now, therefore, in exercise of the powers conferred by sub-section (1) of Section 3 read with Section 8 of the Karnataka State Civil Services Act, 1978 (Karnataka Act 14 of 1990), the Government of Karnataka hereby makes the following rules, namely;

## **RULES**

**1. Title and Commencement:-**(1) These rules may be called the Karnataka Civil Services (Computer Literacy Test) (Amendment) Rules, 2020.

(2) They shall be deemed to have come into force with effect from 22.03.2012.

**2. Amendment of Rule 2:-** In the Karnataka Civil Services (Computer Literacy Test) Rules, 2012 (hereinafter referred to as the said rules), in rule 2, for the words “eight years”, the words “ten years” shall be substituted.

**3. Amendment of Rule 3.-** In rule 3 of the said rules,-

(a) in sub-rule (1),-

- (i) for the words “eight years” the words “ten years” shall be substituted; and
- (ii) for the words “nine years” the words “eleven years” shall be substituted.

೪

---

(b) in sub-rule (2), for the words “eight years”, the words “ten years”  
shall be substituted.

By Order and in the name of the  
Governor of Karnataka

(CHANDRASHEKHAR)  
Joint Secretary to Government  
Department of Personnel and Administrative Reforms  
(Service Rules-1)